

## ಒಂಭತ್ತನೆಯ ಅಧ್ಯಾಯ

### ಭಗೀರಥನ ಚರಿತ್ರೆ ಮತ್ತು ಗಂಗಾವತರಣ

ಶ್ರೀಶುಕ ಉವಾಚ

ಅಂಶುಮಾಂಶ್ಚ ತಪಸ್ತೇಪೇ ಗಂಗಾನಯನಕಾಮ್ಯಯಾ |  
ಕಾಲಂ ಮಹಾಂತಂ ನಾಶಕ್ಷೋತ್ತತಃ ಕಾಲೇನ ಸಂಸ್ಥಿತಃ  
|| ೧ ||

ದಿಲೀಪಸ್ತುತ್ಸದ್ವದ್ವಶಕ್ತಃ ಕಾಲಮೇಯಿವಾನ್ |  
ಭಗೀರಥಸ್ತಸ್ಯ ಪುತ್ರಸ್ತೇಪೇ ಸ ಸುಮಹತ್ತಪಃ  
|| ೨ ||

ದರ್ಶಯಾಮಾಸ ತಂ ದೇವೀ ಪ್ರಸನ್ನಾ ವರದಾಸ್ಮಿ ತೇ |  
ಇತ್ತುಕ್ತಃ ಸ್ವಮುಭಿಷ್ಠಾಯಂ ಶಶಂಸಾವನತೋ ನೃಪಃ  
|| ೩ ||

ಕೋಽಪಿ ಧಾರಯಿತಾ ವೇಗಂ ಪತಂತ್ಯಾ ಮೇ ಮಹೀತಲೇ |  
ಅನ್ಯಥಾ ಭೂತಲಂ ಭಿತ್ತ್ವಾ ನೃಪ ಯಾಸ್ಯೇ ರಸಾತಲಮ್  
|| ೪ ||

ಕಿಂ ಚಾಹಂ ನ ಭುವಂ ಯಾಸ್ಯೇ ನರಾ ಮಯ್ಯಾಮೃಜಂತ್ಯಘಮ್ |  
ಮೃಜಾಮಿ ತದಘಂ ಕುತ್ರ ರಾಜಂಸ್ತತ್ರ ವಿಚಿಂತ್ಯತಾಮ್  
|| ೫ ||

ಭಗೀರಥ ಉವಾಚ

ಸಾಧವೋ ನ್ಯಾಸಿನಃ ಶಾಂತಾ ಬ್ರಹ್ಮಿಷ್ಠಾ ಲೋಕಪಾವನಾಃ |  
ಹರಂತ್ಯಘಂ ತೇಽಬ್ಧಿಸಂಗಾತ್ತೇಷ್ವಾಪ್ತೇ ಹ್ಯಘಭಿದ್ಧರಿಃ  
|| ೬ ||

ಧಾರಯಿಷ್ಯತಿ ತೇ ವೇಗಂ ರುದ್ರಸ್ತ್ವಾತ್ಮಾ ಶರೀರಿಣಾಮ್ |  
ಯಸ್ಮಿನ್ನೋತಮಿದಂ ಪ್ರೋತಂ ವಿಶ್ವಂ ಶಾಟೀವ ತಂತುಷು  
|| ೭ ||

ಇತ್ಯುಕ್ತ್ವಾ ಸ ನೃಪೋ ದೇವಂ ತಪಸಾತೋಷಯಚ್ಛಿವಮ್ |  
ಕಾಲೇನಾಲ್ಪೀಯಸಾ ರಾಜಂಸ್ತಸ್ಯೇಶಃ ಸಮತುಷ್ಯತ  
|| ೮ ||

ಶ್ರೀಶುಕಮಹಾಮುನಿಗಳು ಹೇಳುತ್ತಾರೆ - ಎಲೈ ಪರಿಕ್ಷಿತ್ತನೇ ! ಅಂಶುಮಂತನು ಗಂಗೆಯನ್ನು ಕರೆತರುವ ಆಶಯದಿಂದ ಅನೇಕ ವರ್ಷಗಳವರೆಗೆ ಘೋರ ತಪಸ್ಸನ್ನಾಚರಿಸಿದನು. ಆದರೆ ಅವನಿಗೆ ಸಫಲತೆ ದೊರೆಯಲಿಲ್ಲ. ಕಾಲವು ಸನ್ನಿಹಿತವಾಗಲು ಅವನು ಕಾಲವಶನಾದನು. || ೧ || ಅಂಶುಮಂತನ ಪುತ್ರ ದಿಲೀಪನೂ ತಂದೆಯಂತೆಯೇ ತಪಸ್ಸನ್ನು ಮಾಡಿದನು. ಆದರೆ ಅವನೂ ಅಸಫಲನೇ ಆದನು. ಕಾಲಧರ್ಮದಿಂದ ಅವನೂ ಮೃತ್ಯು ವನ್ನೈದಿದನು. ದಿಲೀಪನ ಪುತ್ರ ಭಗೀರಥನೂ ಮಹಾತಪಸ್ಸನ್ನು ಆಚರಿಸಿದನು. || ೨ || ಅವನ ತಪಸ್ಸಿನಿಂದ ಪ್ರಸನ್ನಳಾದ ಭಗವತಿ ಗಂಗಾದೇವಿಯು ಅವನಿಗೆ ದರ್ಶನವಿತ್ತು - 'ರಾಜನೇ ! ನಿನಗೆ ವರವನ್ನು ಕೊಡಲು ಬಂದಿರುವೆನು' ಎಂದು ಹೇಳಿದಳು. ಆಗ ರಾಜಾ ಭಗೀರಥನು ವಿನಮ್ರನಾಗಿ 'ತಾಯೇ ! ನೀನು ಭೂಲೋಕಕ್ಕೆ ಆಗಮಿಸು' ಎಂದು ತನ್ನ ಮನೋರಥವನ್ನು ಪ್ರಕಟಪಡಿಸಿದನು. || ೩ ||

ಗಂಗಾದೇವಿಯು ಹೇಳಿದಳು - ವತ್ಸ ಭಗೀರಥ ! ರಭಸದಿಂದ ನಾನು ಸ್ವರ್ಗದಿಂದ ಭೂಮಿಗೆ ಧುಮುಕುವಾಗ ನನ್ನ ವೇಗವನ್ನು ಧರಿಸುವವರು ಯಾರಾದರೂ ಇರಬೇಕು. ಇಲ್ಲದಿದ್ದರೆ ನಾನು ಪೃಥಿವಿಯನ್ನು ಭೇದಿಸಿಕೊಂಡು ರಸಾತಲಕ್ಕೆ ಸೇರಿ ಹೋಗುವೆನು. || ೪ || ಇದಲ್ಲದೆ ಜನರು ನನ್ನಲ್ಲಿ ತಮ್ಮ ಪಾಪಗಳನ್ನು ತೊಳೆದುಕೊಳ್ಳುವರು. ಮತ್ತೆ ನಾನು ಆ ಪಾಪಗಳನ್ನು ಎಲ್ಲಿ ತೊಳೆದುಕೊಳ್ಳಲಿ ? ಈ ಕಾರಣದಿಂದಲೂ ನಾನು ಭೂಮಿಗೆ ಬರಲಾರೆನು. ಭಗೀರಥನೇ ! ಈ ವಿಷಯದಲ್ಲಿ ನೀನೂ ವಿಚಾರ ಮಾಡು. || ೫ ||

ಭಗೀರಥನು ಹೇಳಿದನು - ತಾಯೇ ! ಲೋಕ- ಪರಲೋಕಗಳನ್ನೂ, ಮಡದಿ-ಮಕ್ಕಳನ್ನೂ, ಮನೆ-ಮಠಗಳನ್ನೂ, ಐಶ್ವರ್ಯವನ್ನೂ, ಸುಖೋಪಭೋಗಗಳನ್ನೂ, ಕಾಮ - ಕ್ರೋಧಾದಿಗಳನ್ನೂ, ಪರಿತ್ಯಜಿಸಿರುವ ಶಾಂತರಾದ, ಬ್ರಹ್ಮನಿಷ್ಠರಾದ, ಲೋಕಪಾವನರಾದ ಸಾಧುಗಳು ತಮ್ಮ ಅಂಗಸ್ಪರ್ಶದಿಂದ ನಿನ್ನ ಪಾಪಗಳನ್ನು ತೊಳೆದುಬಿಡುವರು. ಏಕೆಂದರೆ, ಅವರ ಹೃದಯಕಮಲದಲ್ಲಿ ಅಘ ರೂಪನಾದ ಅಘಾಸುರನ ಹಂತಕನಾದ, ಪಾಪನಾಶಕನಾದ ಶ್ರೀಹರಿಯು ಸರ್ವದಾ ನೆಲೆಸಿರುತ್ತಾನೆ. || ೬ || ಸಮಸ್ತ ಪ್ರಾಣಿಗಳಿಗೂ ಆತ್ಮಸ್ವರೂಪನಾದ ರುದ್ರದೇವರು ನಿನ್ನ ವೇಗವನ್ನು ಧರಿಸುತ್ತಾನೆ. ಬಟ್ಟಿಯಲ್ಲಿ ದಾರವು ವ್ಯಾಪಿಸಿರುವಂತೆ ಸಮಸ್ತ ಜಗತ್ತು ರುದ್ರದೇವರಲ್ಲಿ ಹಾಸುಹೊಕ್ಕಾಗಿದೆ. || ೭ || ಪರಿಕ್ಷಿತ್ತನೇ ! ಗಂಗಾಮಾತೆಗೆ ಹೀಗೆ ಹೇಳಿ ಭಗೀರಥನು ತಪಸ್ಸಿನ ಮೂಲಕ ಭಗವಾನ್ ಶಂಕರನನ್ನು ಒಲಿಸಿದನು. ಆಶುತೋಷನಾದ ಪರಶಿವನು ಆತ್ಮಲಕ್ಷಣದಲ್ಲೇ ಪ್ರಸನ್ನನಾದನು. || ೮ ||

ತಥೇತಿ ರಾಜಾಭಿಹಿತಂ ಸರ್ವಲೋಕಹಿತಃ ಶಿವಃ |  
ದಧಾರಾವಹಿತೋ ಗಂಗಾಂ ಪಾದಪೂತಜಲಾಂ ಹರೇಃ  
|| ೯ ||

ಭಗೀರಥಃ ಸ ರಾಜರ್ಷಿರ್ನಿನ್ಯೇ ಭುವನಪಾವನೀಮ್ |  
ಯತ್ರ ಸ್ವಪಿತೃಣಾಂ ದೇಹಾ ಭಸ್ಮೀಭೂತಾಃ ಸ್ಮ ಶೇರತೇ  
|| ೧೦ ||

ರಥೇನ ವಾಯುವೇಗೇನ ಪ್ರಯಾಂತಮನುಧಾವತೀ |  
ದೇಶಾನ್ ಪುನಂತೀ ನಿರ್ದಗ್ಧಾನಾಸಿಂಚತ್ಸಗರಾತ್ಮಜಾನ್  
|| ೧೧ ||

ಯಜ್ಜಲಸ್ಪರ್ಶಮಾತ್ರೇಣ ಬ್ರಹ್ಮದಂಡಹತಾ ಅಪಿ |  
ಸಗರಾತ್ಮಜಾ ದಿವಂ ಜಗ್ಮುಃ ಕೇವಲಂ ದೇಹಭಸ್ಮಭಿಃ  
|| ೧೨ ||

ಭಸ್ಮೀಭೂತಾಂಗಸಂಗೇನ ಸ್ವರ್ಯಾತಾಃ ಸಗರಾತ್ಮಜಾಃ |  
ಕಿಂ ಪುನಃ ಶ್ರದ್ಧಯಾ ದೇವೀಂ ಯೇ ಸೇವಂತೇ ದೃತವ್ರತಾಃ  
|| ೧೩ ||

ನ ಹ್ಯೇತತ್ಪರಮಾಶ್ಚರ್ಯಂ ಸ್ವರ್ಧುನ್ಯಾ ಯದಿಹೋದಿತಮ್ |  
ಅನಂತಚರಣಾಂಭೋಜಪ್ರಸೂತಾಯಾ ಭವಚ್ಛಿದ್ರಃ  
|| ೧೪ ||

ಸಂನಿವೇಶ್ಯ ಮನೋ ಯಸ್ಮಿನ್ಶ್ರದ್ಧಯಾ ಮುನಯೋಽಮಲಾಃ |  
ತ್ಯೈಗುಣ್ಯಂ ದುಸ್ವಜಂ ಹಿತ್ವಾಸದ್ಯೋ ಯಾತ್ಪ್ರಾಸ್ತದಾತ್ಮತಾಮ್  
|| ೧೫ ||

ಪ್ರತೋ ಭಗೀರಥಾಜ್ಜಜ್ಞೇ ತಸ್ಯ ನಾಭೋಽಪರೋಽಭವತ್ |  
ಸಿಂಧುದ್ವೀಪಸ್ತಸ್ತಸ್ಮಾದಯುತಾಯುಸ್ತತೋಽಭವತ್  
|| ೧೬ ||

ಋತುಪರ್ಣೋ ನಲಸಖೋ ಯೋಽಶ್ವನಿದ್ಯಾಮಯಾನ್ನಲಾತ್ |  
ದತ್ತಾ ಕ್ಷಹೃದಯಂ ಚಾಸ್ಮೈ ಸರ್ವಕಾಮಸ್ತು ತತ್ಪುತಃ  
|| ೧೭ ||

ತತಃ ಸುದಾಸ್ತತ್ಪುತ್ರೋ ಮದಯಂತೀಪತಿಸ್ಸೃಪ |  
ಆಹುರ್ಮಿತ್ರಸಹಂ ಯಂ ವೈ ಕಲ್ಮಾಷಾಂಘ್ರಿಮುತ ಕ್ಷಕಿತ್ |  
ವಸಿಷ್ಠಶಾಪಾದ್ರಕ್ಷೋಽಭೂದನಪತ್ಯಃ ಸ್ವಕರ್ಮಣಾ  
|| ೧೮ ||

ಭಗವಾನ್ ಪರಶಿವನಾದರೋ ಸಮಸ್ತ ವಿಶ್ವದ ಹಿತೈಷಿಯಾಗಿ ದ್ವಾನೆ. ರಾಜನ ಮಾತಿಗೆ 'ತಥಾಸ್ತು' ಎಂದು ಹೇಳಿ ಅಂಗೀಕರಿಸಿ, ಆಕಾಶದ ಕಡೆಯಿಂದ ಭೋರ್ಗರೆಯುತ್ತಾ ಬಂದ, ವಿಷ್ಣು ವಿನ ಪಾದಸ್ಪರ್ಶದಿಂದ ಪಾವನವಾದ ಜಲ ಪ್ರವಾಹದಿಂದ ಕೂಡಿದ್ದ ಗಂಗಾದೇವಿಯನ್ನು ಅವನು ಜಾಗರೂಕನಾಗಿ ತನ್ನ ಶಿರಸ್ಸಿನಲ್ಲಿ ಧರಿಸಿದನು. || ೯ || ಇದಾದ ಬಳಿಕ ರಾಜರ್ಷಿಯಾದ ಭಗೀರಥನು ಶಿವನ ಜಟಾಜೂಟದಿಂದ ಹರಿದುಬಂದ ಆ ಗಂಗಾನದಿಯನ್ನು ತನ್ನ ಪಿತೃಗಳ ಭಸ್ಮೀ ಭೂತವಾದ ಶರೀರಗಳಿದ್ದ ಸ್ಥಳಕ್ಕೆ ಕರೆದುಕೊಂಡು ಹೋದನು. || ೧೦ || ವಾಯುವೇಗಕ್ಕೆ ಸಮಾನವಾದ ವೇಗವುಳ್ಳ ರಥದಲ್ಲಿ ಕುಳಿತು ಭಗೀರಥನು ಮುಂದೆ ಹೋಗುತ್ತಿದ್ದನು. ಹಲವಾರು ದೇಶಗಳನ್ನು ತನ್ನ ಶುಭ ಜಲಪ್ರವಾಹದಿಂದ ಪಾವನಗೊಳಿಸುತ್ತಾ ಗಂಗಾದೇವಿಯೂ ಭಗೀರಥನ ಹಿಂದೆಯೇ ಹೋಗುತ್ತಿದ್ದಳು. ಹೀಗೆ ಗಂಗಾ-ಸಾಗರ ಸಂಗಮಕ್ಕೆ ತಲುಪಿದ ಗಂಗೆಯು ಸುಟ್ಟು ಹೋಗಿದ್ದ ಸಗರನ ಆರವತ್ತುಸಾವಿರ ಮಕ್ಕಳನ್ನು ತನ್ನ ಪುಣ್ಯಜಲದಲ್ಲಿ ಮುಳುಗಿಸಿಬಿಟ್ಟಳು. || ೧೧ || ಸಗರನ ಪುತ್ರರು ಬ್ರಾಹ್ಮಣನ ತಿರಸ್ಕಾರದಿಂದ ಭಸ್ಮವಾಗಿ ಹೋಗಿದ್ದರಿಂದ ಅವರ ಉದ್ಧಾರಕ್ಕೆ ಇತರ ಯಾವುದೇ ಉಪಾಯವಿಲ್ಲದಿದ್ದರೂ ಕೇವಲ ಶರೀರದ ಬೂದಿಯೊಂದಿಗೆ ಗಂಗಾಜಲದ ಸ್ಪರ್ಶವಾದ್ದರಿಂದ ಅವರೆಲ್ಲರೂ ಸ್ವರ್ಗಲೋಕಕ್ಕೆ ಹೋದರು. || ೧೨ || ಪರೀಕ್ಷಿತನೇ! ಪವಿತ್ರವಾದ ಗಂಗಾಜಲವು ಸಗರನ ಮಕ್ಕಳ ಶರೀರದ ಭಸ್ಮವನ್ನು ಸ್ಪರ್ಶಿಸಿದ್ದ ರಿಂದಲೇ ಅವರೆಲ್ಲರೂ ಸ್ವರ್ಗಕ್ಕೆ ಹೋದರೆಂದ ಮೇಲೆ ಶ್ರದ್ಧೆಯಿಂದ ವ್ರತಾನುಷ್ಠಾನಮಾಡುತ್ತಾ ಶ್ರೀಗಂಗಾದೇವಿಯನ್ನು ಸೇವಿಸುವವರ ವಿಷಯದಲ್ಲಿ ಹೇಳುವುದೇನಿದೆ ? || ೧೩ || ಗಂಗಾ ದೇವಿಯ ಮಹಿಮೆಯ ಸಂಬಂಧದಲ್ಲಿ ನಾನು ಹೇಳಿದುದರಲ್ಲಿ ಆಶ್ಚರ್ಯ ಪಡಬೇಕಾಗಿಲ್ಲ. ಏಕೆಂದರೆ, ಗಂಗೆಯು ಭಗವಂತನ ಚರಣ ಕಮಲಗಳಿಂದ ಹೊರಟಿರುವವಳು. ಆ ಚರಣಗಳನ್ನು ಶ್ರದ್ಧೆಯಿಂದ ಚಿಂತಿಸುತ್ತಾ ಮಹಾಮುನಿಗಳೆಲ್ಲರೂ ನಿರ್ಮಲರಾಗಿ ಹೋಗುತ್ತಾರೆ. ತ್ರಿಗುಣಗಳ ಕಷ್ಟತರ ಬಂಧನವನ್ನು ಕತ್ತರಿಸಿ ಒಡನೆಯೇ ಭಗವತ್ ಸ್ವರೂಪರಾಗಿ ಹೋಗುತ್ತಾರೆ. ಹಾಗಿರುವಾಗ ಗಂಗೆಯು ಸಂಸಾರ ಬಂಧನವನ್ನು ಕತ್ತರಿಸುವುದರಲ್ಲಿ ಆಶ್ಚರ್ಯವೇನಿದೆ ? || ೧೪-೧೫ ||

ಭಗೀರಥನಿಗೆ ಶ್ರುತನೆಂಬ ಪುತ್ರನಿದ್ದನು. ಶ್ರುತನಿಗೆ ನಾಭ. ಇವನು ಹಿಂದಿನ ನಾಭನಿಗಿಂತ ಬೇರೆಯಾದವನು. ನಾಭನಿಗೆ ಸಿಂಧುದ್ವೀಪನೆಂಬ ಪುತ್ರನು. ಅವನಲ್ಲಿ ಅಯುತಾಯು ಜನಿಸಿದನು. ಅಯುತಾಯುವಿಗೆ ಋತುಪರ್ಣ ಮಗನಾದನು. ಅವನು ನಳನ ಮಿತ್ರನಾಗಿದ್ದನು. ಋತುಪರ್ಣನು ನಳನಿಂದ ಆಶ್ವವಿದ್ಯೆಯನ್ನು ಕಲಿತು, ಬದಲಿಗೆ ನಳನಿಗೆ ಆಕ್ಷಹೃದಯ (ಪಗಡೆಯಾಟ) ವನ್ನು ಹೇಳಿಕೊಟ್ಟನು. ಋತುಪರ್ಣನಿಗೆ ಸರ್ವಕಾಮನೆಂಬ ಪುತ್ರನಾದನು. || ೧೬-೧೭ || ಪರೀಕ್ಷಿತನೇ! ಸರ್ವಕಾಮನಿಗೆ ಸುದಾಸನೆಂಬ ಮಗನಿದ್ದನು. ಸುದಾಸನ ಪುತ್ರ ಸೌದಾಸನು. ಸೌದಾಸನಿಗೆ ಮದಯಂತಿ ಎಂಬ ಪತ್ನಿಯಿದ್ದಳು. ಸೌದಾಸನನ್ನೇ ಕೆಲವರು ಮಿತ್ರ ಸಹನೆಂದು ಹೇಳುತ್ತಿದ್ದರು. ಇನ್ನೂ ಕೆಲವರು ಕಲ್ಮಾಷವಾದ ಎಂದೂ ಕರೆಯುತ್ತಿದ್ದರು. ಅವನು ವಸಿಷ್ಠರ ಶಾಪದಿಂದ ರಾಕ್ಷಸನಾಗಿದ್ದನು. ಮತ್ತೆ ತನ್ನ ಕರ್ಮಗಳಿಂದಾಗಿ ಸಂತಾನಹೀನನಾದನು. || ೧೮ ||



ದೇಹೋಽಯಂ ಮಾನುಷೋ ರಾಜನ್ಪುರುಷಸ್ಯಾಖಿಲಾರ್ಥದಃ |  
ತಸ್ಮಾದಸ್ಯ ವಧೋ ವೀರ ಸರ್ವಾರ್ಥವಧ ಉಚ್ಯತೇ  
|| ೨೮ ||

ಏಷ ಹಿ ಬ್ರಾಹ್ಮಣೋ ವಿದ್ವಾಂಸ್ತಪಃಶೀಲಗುಣಾನ್ವಿತಃ |  
ಆರಿರಾಧಯಿಷುಬ್ರಹ್ಮ ಮಹಾಪುರುಷಸಂಜ್ಞಿತಮ್ |  
ಸರ್ವಭೂತಾತ್ಮಭಾವೇನ ಭೂತೇಷ್ಟೃತರ್ಹಿತಂ ಗುಣೈಃ  
|| ೨೯ ||

ಸೋಽಯಂ ಬ್ರಹ್ಮರ್ಷಿವರ್ಯಸ್ತೇ ರಾಜರ್ಷಿಪ್ರವರಾದ್ವಿಭೋ |  
ಕಥಮರ್ಹತಿ ಧರ್ಮಜ್ಞ ವಧಂ ಪಿತುರಿವಾತ್ಮಜಃ  
|| ೩೦ ||

ತಸ್ಯ ಸಾಧೋರಪಾಪಸ್ಯ ಭ್ರೂಣಸ್ಯ ಬ್ರಹ್ಮವಾದಿನಃ |  
ಕಥಂ ವಧಂ ಯಥಾ ಬಭ್ರೋರ್ಮನ್ಯತೇ ಸನ್ತತೋ ಭವಾನ್  
|| ೩೧ ||

ಯದ್ವಯಂ ಕ್ರಿಯತೇ ಭಕ್ತರ್ಹಿ ಮಾಂ ಖಾದ ಪೂರ್ವತಃ |  
ನ ಜೀವಿಷ್ಯೇ ವಿನಾ ಯೇನ ಕ್ಷಣಂ ಚ ಮೃತಕಂ ಯಥಾ  
|| ೩೨ ||

ಏವಂ ಕರುಣಭಾಷಿಣ್ಯಾ ವಿಲಪಂತ್ಯಾ ಅನಾಥವತ್ |  
ವ್ಯಾಘ್ರಃ ಪಶುಮಿವಾಖಾದತ್ಸಾದಾಸಃ ಶಾಪಮೋಹಿತಃ  
|| ೩೩ ||

ಬ್ರಾಹ್ಮಣೇ ವೀಕ್ತ್ಯ ದಿಧಿಷುಂ ಪುರುಷಾದೇನ ಭಕ್ಷಿತಮ್ |  
ತೋಚಂತ್ಯಾತ್ಮಾನಮುರ್ವೀಶಮಶಪತ್ಕುಪಿತಾ ಸತೀ  
|| ೩೪ ||

ಯಸ್ಮಾನ್ತೇ ಭಕ್ಷಿತಃ ಪಾಪ ಕಾಮಾರ್ತಾಯಾಃ ಪತಿಸ್ತ್ವಯಾ |  
ತವಾಪಿ ಮೃತ್ಯುರಾಧಾನಾದಕೃತಪ್ರಜ್ಞ ದರ್ಶಿತಃ  
|| ೩೫ ||

ಏವಂ ಮಿತ್ರಸಹಂ ಶಪ್ತ್ವಾ ಪತಿಲೋಕಪರಾಯಣಾ |  
ತದ್ವೀನಿ ಸಮಿದ್ಧೇಽಗ್ನೌ ಪ್ರಾಸ್ಯ ಭರ್ತುರ್ಗತಿಂ ಗತಾ  
|| ೩೬ ||

ರಾಜನೇ ! ಈ ಮನುಷ್ಯ ಶರೀರವು ಜೀವನಿಗೆ ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ನಾಲ್ಕುವಿಧವಾದ ಪುರುಷಾರ್ಥಗಳನ್ನು ಸಾಧಿಸಿ ಕೊಡುವಂತಹುದು. ಅದಕ್ಕಾಗಿ ವೀರನೇ ! ಈ ಶರೀರವನ್ನು ನಾಶಗೊಳಿಸುವುದು ಎಲ್ಲ ಪುರುಷಾರ್ಥಗಳನ್ನು ಹತ್ಯೆಮಾಡಿದಂತೆ ಎಂದು ಹೇಳಲಾಗಿದೆ. || ೨೮ || ಈ ಬ್ರಾಹ್ಮಣನಾದರೋ ವಿದ್ವಾಂಸನಾಗಿದ್ದಾನೆ. ತಪಸ್ಸು, ಸೌಶೀಲ್ಯ ಮತ್ತು ಉತ್ತಮ ಗುಣಗಳಿಂದ ಸಂಪನ್ನನಾಗಿರುವನು. ಯಾರು ಸಮಸ್ತ ಪದಾರ್ಥಗಳಲ್ಲಿ ಇದ್ದರೂ ಅವುಗಳ ಬೇರೆ-ಬೇರೆ ಗುಣಗಳಿಂದ ಆಡಗಿರುವನೋ, ಅಂತಹ ಪರಬ್ರಹ್ಮಪುರುಷೋತ್ತಮ ನನ್ನು ಸಮಸ್ತ ಪ್ರಾಣಿಗಳ ಆತ್ಮರೂಪನೆಂದು ಅರಿತು ಇವನು ಆರಾಧಿಸುತ್ತಿರುವನು. || ೨೯ || ಮಹಾರಾಜನೇ ! ನೀನು ಶಕ್ತಿಶಾಲಿಯಾಗಿರುವೆ ಧರ್ಮದ ಮರ್ಮವನ್ನು ಚೆನ್ನಾಗಿ ಅರಿತುಕೊಂಡಿರುವೆ. ತಂದೆಯ ಕೈಯಿಂದ ಮಗನ ಹತ್ಯೆಯು ಉಚಿತವಲ್ಲವೋ ಅಂತೆಯೇ ನಿನ್ನಂತಹ ಶ್ರೇಷ್ಠ ರಾಜರ್ಷಿಯ ಕೈಯಿಂದ ನನ್ನ ಪತಿಯಾದ ಈ ಶ್ರೇಷ್ಠಬ್ರಹ್ಮರ್ಷಿಯನ್ನು ವಧಿಸುವುದು ಯಾವರೀತಿಯಿಂದಲೂ ಉಚಿತವಲ್ಲ. || ೩೦ || ನೀನು ಸಾಧುಸಮ್ಮತನಾಗಿರುವೆ. ನನ್ನ ಪತಿಯು ನಿಷ್ಪಾಪನೂ, ಪರಮ ಸಾಧುವೂ, ಬ್ರಹ್ಮವಾದಿಯೂ, ಶ್ರೋತ್ರಿಯನೂ ಆಗಿರುವನು. ಗೋಹತ್ಯೆಗೆ ಸಮಾನವಾದ ನನ್ನ ಪತಿಯ ವಧೆಯನ್ನು ನೀನು ಸಮುಚಿತವಾದುದೆಂದು ಹೇಗೆ ಭಾವಿಸುವೆ ? || ೩೧ || ಹೀಗಿದ್ದರೂ ನೀನು ಇವರನ್ನು ತಿಂದು ಬಿಡುವುದಾದರೆ ಮೊದಲಿಗೆ ನನ್ನನ್ನು ತಿಂದುಬಿಡು. ಏಕೆಂದರೆ, ಪತಿಯ ಹೊರತು ನಾನು ಹೇಣದಂತಾಗುವೆನು. ಒಂದು ಕ್ಷಣವೂ ಜೀವಿಸಿರಲಾರೆನು. || ೩೨ || ಬ್ರಾಹ್ಮಣಪತ್ನಿಯು ಕರುಣಾಪೂರ್ಣವಾದ ಮಾತುಗಳಿಂದ ಹೀಗೆ ಹೇಳಿ ಅನಾಥಳಂತೆ ಅಳತೊಡಗಿದಳು. ಆದರೆ ಸೌದಾಸನು ಶಾಪದಿಂದ ಮೋಹಿತನಾದ್ದರಿಂದ ಅವಳ ಪ್ರಾರ್ಥನೆಯ ಕಡೆಗೆ ಸ್ವಲ್ಪವೂ ಗಮನ ಕೊಡಲಿಲ್ಲ ಅವನು ಹುಲಿಯು ಪಶುವನ್ನು ತಿಂದುಬಿಡುವಂತೆ ಆ ಬ್ರಾಹ್ಮಣನನ್ನೂ ತಿಂದು ಬಿಟ್ಟನು. || ೩೩ || ಗರ್ಭಾಧಾನಮಾಡಲಿದ್ದ ಪತಿಯನ್ನು ರಾಕ್ಷಸರೂಪದಲ್ಲಿದ್ದ ರಾಜನು ತನ್ನ ಸಮಕ್ಷದಲ್ಲಿಯೇ ಭಕ್ಷಿಸಿದ್ದಕ್ಕಾಗಿ ಬ್ರಾಹ್ಮಣಿಗೆ ಅತೀವ ದುಃಖವಾಯಿತು. ಮರುಕ್ಷಣದಲ್ಲೇ ಆ ಸಾಧ್ವಿಬ್ರಾಹ್ಮಣಿಯು ಕ್ರೋಧಗೊಂಡು ರಾಜನಿಗೆ ಶಾಪವನ್ನಿತ್ತಳು. || ೩೪ || 'ಎಲವೋ ಪಾಪಿಯೇ ! ಮೂರ್ಖನೇ ! ಕಾಮಪೀಡಿತಳಾಗಿದ್ದ ನನ್ನ ಮನೋರಥವು ಪೂರೈಸುವುದರೊಳಗಾಗಿ ನೀನು ನನ್ನ ಪತಿಯನ್ನು ಭಕ್ಷಿಸಿದೆಯಾದ ಕಾರಣ ನೀನು ಗರ್ಭಾಧಾನಕ್ಕಾಗಿ ಪತ್ನಿಯನ್ನು ಸೇರಿದೊಡನೆ ನಿನಗೆ ಮೃತ್ಯುದೇವತೆಯು ಕಾಣಿಸಿ ಕೊಳ್ಳುತ್ತದೆ.' || ೩೫ || ಹೀಗೆ ಪತಿಲೋಕಪರಾಯಣೆಯಾದ ಬ್ರಾಹ್ಮಣಿಯು ಮಿತ್ರಸಹನಿಗೆ ಶಾಪವನ್ನಿತ್ತು, ಪತಿಯ ಅಸ್ತಿಗಳನ್ನು ಸಂಗ್ರಹಿಸಿ ಚಿತೆಯನ್ನು ರಚಿಸಿ ಅದರ ಮೇಲಿಟ್ಟು ಧಗ-ಧಗಿಸುವ ಅಗ್ನಿಯಲ್ಲಿ ತಾನೂ ಧುಮುಕಿ ಪತಿಯೊಡನೆ ಸಹಗಮನ ಮಾಡಿ ಪತಿಯು ಪಡೆದ ಸದ್ಗತಿಯನ್ನೇ ತಾನೂ ಪಡೆದುಕೊಂಡಳು. || ೩೬ ||

ವಿಶಾಪೋ ದ್ವಾದಶಾಬ್ದಾಂತೇ ಮೈಥುನಾಯ ಸಮುದ್ಯತಃ |  
ವಿಜ್ಞಾಯ ಬ್ರಾಹ್ಮಣೇಶಾಪಂ ಮಹಿಷ್ಯಾ ಸ ನಿವಾರಿತಃ |  
|| ೩೭ ||

ತತ ಊರ್ಧ್ವಂ ಸ ತತ್ಯಾಜ ಸ್ತ್ರೀಸುಖಂ ಕರ್ಮಣಾ ಪ್ರಜಾಃ |  
ವಸಿಷ್ಠಪದನುಜ್ಞಾತೋ ಮದಯಂತ್ಯಾಂ ಪ್ರಜಾಮಧಾತ್ |  
|| ೩೮ ||

ಸಾ ವೈ ಸಪ್ತ ಸಮಾ ಗರ್ಭಮಬಿಭ್ರನ್ನ ವ್ಯಜಾಯತ |  
ಜಘ್ನೇಽಶ್ವನೋದರಂ ತಸ್ಯಾಃ ಸೋಽಶ್ವಕಪ್ತೇನ ಕಥ್ಯತೇ |  
|| ೩೯ ||

ಅಶ್ವಕಾನ್ಮೂಲಕೋ ಜಜ್ಞೇ ಯಃ ಸ್ತ್ರೀಭಿಃ ಪರಿರಕ್ಷಿತಃ |  
ನಾರೀಕವಚ ಇತ್ಯುಕ್ತೋ ನಿಃಕ್ಷತ್ರೇ ಮೂಲಕೋಽಭವತ್ |  
|| ೪೦ ||

ತತೋ ದಶರಥಸ್ತಸ್ಮಾತ್ಪುತ್ರ ಏಡವಿಡಸ್ತತಃ |  
ರಾಜಾ ವಿಶ್ವಸಹೋ ಯಸ್ಯ ಖಿಟ್ಟಾಂಗಶ್ಚಕ್ರವರ್ತೃಭೂತ್ |  
|| ೪೧ ||

ಯೋ ದೇವೈರರ್ಥಿತೋ ದೈತ್ಯಾನವಧೀದ್ಯುಧಿ ದುರ್ಜಯಃ |  
ಮುಹೂರ್ತಮಾಯುರ್ಚ್ಛಾತ್ಪ್ರತ್ಯ ಸ್ವಪುರಂ ಸಂದದೇ ಮನಃ |  
|| ೪೨ ||

ನ ಮೇ ಬ್ರಹ್ಮಕುಲಾತ್ಪ್ರಾಣಾಃ ಕುಲದೈವಾನ್ ಚಾತ್ಮಜಾಃ |  
ನ ತ್ರಿಯೋ ನ ಮಹೀ ರಾಜ್ಯಂ ನ ದಾರಾಶ್ಚಾತಿವಲ್ಲಭಾಃ |  
|| ೪೩ ||

ನ ಬಾಲ್ಯೇಽಪಿ ಮತಿರ್ಮಹ್ಯಮಧರ್ಮೇ ರಮತೇ ಕ್ಷುಚಿತ್ |  
ನಾಪಶ್ಯಮುತ್ತಮಶ್ಲೋಕಾದನ್ಯತ್ಕಿಂಚನ ವಸ್ತು ಹಮ್ |  
|| ೪೪ ||

ದೇವೈಃ ಕಾಮವರೋ ದತ್ತೋ ಮಹ್ಯಂ ತ್ರಿಭುವನೇಶ್ವರೈಃ |  
ನ ವ್ಯಣೇ ತಮಹಂ ಕಾಮಂ ಭೂತಭಾವನಭಾವನಃ |  
|| ೪೫ ||

ಯೇ ವಿಕ್ಷಿಪ್ತೇಂದ್ರಿಯಧಿಯೋ ದೇವಾಸ್ತೇ ಸ್ವಹೃದಿ ಸ್ಥಿತಮ್ |  
ನ ವಿಂದಂತಿ ಪ್ರಿಯಂ ಶಶ್ವದಾತ್ಮಾನಂ ಕಿಮುತಾಪರೇ |  
|| ೪೬ ||

ಹನ್ನೆರಡು ವರ್ಷಗಳು ಕಳೆದ ಬಳಿಕ ಸೌದಾಸನು ಶಾಪಮುಕ್ತನಾದನು. ಸಂತೋಷಭರಿತನಾಗಿದ್ದ ರಾಜನು ಪತ್ನಿಯೊಡನೆ ಸಮಾಗಮಕ್ಕೆ ಹೋದಾಗ ಮದಯಂತಿಯು ಆತನನ್ನು ತಡೆದಳು. ಏಕೆಂದರೆ, ಅವಳಿಗೆ ಬ್ರಾಹ್ಮಣಿಯ ಶಾಪವೃತ್ತಾಂತವು ತಿಳಿದಿತ್ತು. || ೩೭ ||

ಆನಂತರ ರಾಜನು ಸ್ತ್ರೀಸುಖವನ್ನು ಪೂರ್ಣವಾಗಿ ಪರಿತ್ಯಜಿಸಿದನು. ಹೀಗೆ ಅವನು ತನ್ನ ಕರ್ಮಫಲದಿಂದಾಗಿ ಸಂತಾನಹೀನನಾದನು. ರಾಜನ ಅನುಮತಿಯನ್ನು ಪಡೆದು ವಸಿಷ್ಠರು ಮದಯಂತಿಗೆ ಗರ್ಭಾಧಾನಮಾಡಿದರು. || ೩೮ || ಮದಯಂತಿಯು ಏಳು ವರ್ಷಗಳವರೆಗೆ ಗರ್ಭಧಾರಣೆ ಮಾಡಿದಳು. ಆದರೆ ಅವಳಿಗೆ ಮಗು ಹುಟ್ಟಲಿಲ್ಲ. ಆಗ ವಸಿಷ್ಠರು ಅವಳ ಹೊಟ್ಟೆಯನ್ನು ಕಲ್ಲಿನಿಂದ ಕುಟ್ಟಿದಾಗ ಶಿಶುವಿನ ಜನನವಾಯಿತು. ಕಲ್ಲಿನ ಏಟಿನಿಂದ ಹುಟ್ಟಿದ್ದರಿಂದ ಆ ಮಗುವಿನ ಹೆಸರು ಅಶ್ವಕವೆಂದಾಯಿತು. || ೩೯ || ಅಶ್ವಕನಿಗೆ 'ಮೂಲಕ'ನೆಂಬುವನು ಪುತ್ರನಾದನು. ಪರಶುರಾಮನು ಪೃಥಿವಿಯನ್ನು ಕ್ಷತ್ರಿಯರಹಿತನನ್ನಾಗಿಸುತ್ತಿದ್ದಾಗ ಸ್ತ್ರೀಯರು ಮೂಲಕನನ್ನು ಅಡಗಿಸಿಟ್ಟಿದ್ದರು. ಇದರಿಂದ ಇವನಿಗೆ 'ನಾರೀಕವಚ' ಎಂದೂ ಹೆಸರಾಯಿತು. ಅವನು ಪೃಥಿವಿಯು ಕ್ಷತ್ರಿಯ ಹೀನನಾದಾಗ ಆ ವಂಶದ ಮೂಲ(ಪ್ರವರ್ತಕ)ನಾದ್ದರಿಂದ ಅವನನ್ನೂ 'ಮೂಲಕ'ನೆಂದು ಕರೆಯುತ್ತಿದ್ದರು. || ೪೦ || ಮೂಲಕನಿಗೆ ದಶರಥನು ಹುಟ್ಟಿದನು. ದಶರಥನಿಗೆ ಎಡವಿಡನಾದನು. ಎಡವಿಡನಿಗೆ ವಿಶ್ವಸಹ ರಾಜನಾದನು. ವಿಶ್ವಸಹನ ಪುತ್ರನೇ ಚಕ್ರವರ್ತಿ ಖಿಟ್ಟಾಂಗರಾಜನಾದನು. || ೪೧ || ಯುದ್ಧದಲ್ಲಿ ಅವನು ಅಜೇಯನಾಗಿದ್ದನು. ದೇವತೆಗಳ ಪ್ರಾರ್ಥನೆಯಂತೆ ಅವನು ರಾಕ್ಷಸರನ್ನು ವಧಿಸಿದ್ದನು. ದೇವತೆಗಳಿಂದ ಅವನಿಗೆ ತನ್ನ ಆಯುಸ್ಸು, ಕೇವಲ ಎರಡೇ ಗಳಿಗೆಗಳು ಮಾತ್ರ ಉಳಿದಿದೆ ಎಂದು ತಿಳಿದಾಗ ಖಿಟ್ಟಾಂಗನು ರಾಜಧಾನಿಗೆ ಮರಳಿ ತನ್ನ ಮನಸ್ಸನ್ನು ಭಗವಂತನಲ್ಲಿ ತೊಡಗಿಸಿದನು. || ೪೨ || ಅವನು ಮನಸ್ಸಿನಲ್ಲೇ ಅಂದುಕೊಂಡನು - 'ನನ್ನ ಕುಲದ ಇಷ್ಟದೇವರು ಬ್ರಾಹ್ಮಣರಾಗಿದ್ದಾರೆ. ಅವರಿಂದ ಹೊರತಾಗಿ ನನಗೆ ನನ್ನ ಪ್ರಾಣಗಳೂ ಪ್ರಿಯವಾಗಿಲ್ಲ. ಪತ್ನಿ, ಪುತ್ರರು, ಸಂಪತ್ತು, ರಾಜ್ಯ, ಪೃಥಿವಿಯೂ ಕೂಡ ನನಗೆ ಬ್ರಾಹ್ಮಣರಷ್ಟು ಪ್ರಿಯರಲ್ಲ. || ೪೩ || ಬಾಲ್ಯದಿಂದಲೂ ನನ್ನ ಮನಸ್ಸು ಎಂದಿಗೂ ಅಧರ್ಮದ ಕಡೆಗೆ ಹೋಗಲಿಲ್ಲ. ನಾನು ಪುಣ್ಯಶ್ಲೋಕನಾದ ಭಗವಂತನನ್ನು ಬಿಟ್ಟು ಬೇರೇನನ್ನೂ ಕಂಡಿಲ್ಲ. || ೪೪ || ಮೂರುಲೋಕಗಳ ಒಡೆಯರಾದ ದೇವತೆಗಳು ನನಗೆ ಬಯಸಿದ ವರವನ್ನು ಕೇಳಲು ಹೇಳಿದಾಗಲೂ, ನಾನು ಭೋಗಲಾಲಸೆಯಿಂದ ಆ ವರವನ್ನು ಪಡೆದುಕೊಳ್ಳಲಿಲ್ಲ. ಏಕೆಂದರೆ, ಸಮಸ್ತ ಪ್ರಾಣಿಗಳ ಜೀವನಪ್ರದನಾದ ಶ್ರೀಹರಿಯ ಧ್ಯಾನದಲ್ಲಿಯೇ ನನ್ನ ಮನಸ್ಸು ಲೀನವಾಗಿಬಿಟ್ಟಿತ್ತು. || ೪೫ || ದೇವತೆಗಳ ಇಂದ್ರಿಯಗಳು, ಮನಸ್ಸು ವಿಷಯಾದಿಗಳಲ್ಲಿ ರಮಿಸುವುದರಿಂದ, ಸತ್ತ್ವಗುಣ ಪ್ರಧಾನ ರಾಗಿದ್ದರೂ ತಮ್ಮ ಹೃದಯದಲ್ಲಿ ವಿರಾಜಮಾನನಾಗಿರುವ, ಸದಾ ಕಾಲ ಪ್ರಿಯತಮನರೂಪದಲ್ಲಿರುವ ಆತ್ಮಸ್ವರೂಪಿ ಭಗವಂತನನ್ನು ಆರಿಯರು. ಹಾಗಿರುವಾಗ ರಜೋಗುಣೇ ಮತ್ತು ತಮೋಗುಣಿಗಳಾದವರು ಹೇಗೆ ತಾನೆ ತಿಳಿಯಬಲ್ಲರು ? || ೪೬ ||

ಅಥೇಶಮಾಯಾರಚಿತೇಷು ಸಂಗಂ  
 ಗುಣೇಷು ಗಂಧರ್ವಪುರೋಪಮೇಷು |  
 ರೂಢಂ ಪ್ರಕೃತ್ಯಾಽಽತ್ಮನಿ ವಿಶ್ವಕರ್ತು-  
 ಭಾವೇನ ಹಿತ್ವಾ ತಮಹಂ ಪ್ರಪದ್ಯೇ || ೪೭ ||

ಇತಿ ವ್ಯವಸಿತೋ ಬುದ್ಧ್ವಾ ನಾರಾಯಣಗೃಹೀತಯಾ |  
 ಹಿತ್ವಾನ್ಯಭಾವಮಚ್ಛಾನ್ಯಂ ತತಃ ಸ್ವಂ ಭಾವಮಾಶ್ರಿತಃ  
 || ೪೮ ||

ಯತ್ತದ್ಭ್ರಷ್ಟ ಪರಂ ಸೂಕ್ಷ್ಮಮಶೂನ್ಯಂ ಶೂನ್ಯಕಲ್ಪಿತಮ್ |  
 ಭಗವಾನ್ವಾಸುದೇವೇತಿ ಯಂ ಗೃಣಂತಿ ಹಿ ಸಾತ್ವತಾಃ  
 || ೪೯ ||

ಒಂಭತ್ತನೆಯ ಅಧ್ಯಾಯವು ಮುಗಿಯಿತು. || ೯ ||

ಇತಿ ಶ್ರೀಮದ್ಭಾಗವತೇ ಮಹಾಪುರಾಣೇ ಪಾರಮಹಂಸ್ಯಾಂ ಸಂಹಿತಾಯಾಂ ನವಮ ಸ್ಕಂಧೇ  
 ಸೂರ್ಯವಂಶಾನುವರ್ಣನೇ ನವಮೋಽಧ್ಯಾಯಃ || ೯ ||

## ಹತ್ತನೆಯ ಅಧ್ಯಾಯ

ಭಗವಾನ್ ಶ್ರೀರಾಮನ ಲೀಲಾವರ್ಣನೆಗಳು

ಶ್ರೀಶುಕ ಉವಾಚ

ಖಿಟ್ಟಾಂಗಾದ್ಧೀರ್ಘಬಾಹುಶ್ಚ ರಘುಸ್ತಸ್ಮಾತ್ ಪೃಥುಶ್ಚವಾಃ |  
 ಅಜಸ್ತತೋ ಮಹಾರಾಜಸ್ತಸ್ಮಾದ್ ದಶರಥೋಽಭವತ್  
 || ೧ ||

ತಸ್ಯಾಪಿ ಭಗವಾನೇಷ ಸಾಕ್ಷಾದ್ಭ್ರಷ್ಟಮಯೋ ಹರಿಃ |  
 ಅಂಶಾಂಶೇನ ಚತುರ್ಥಾಗಾತ್ಪುತ್ರತ್ವಂ ಪ್ರಾರ್ಥಿತಃ ಸುರೈಃ |  
 ರಾಮಲಕ್ಷ್ಮಣಭರತಶತ್ರುಘ್ನಾ ಇತಿ ಸಂಜ್ಞಯಾ  
 || ೨ ||

ತಸ್ಯಾನುಚರಿತಂ ರಾಜನ್ಯಪಿಭಿಸ್ತತ್ತ್ವದರ್ಶಿಭಿಃ |  
 ಪುತ್ರಂ ಹಿ ವರ್ಣಿತಂ ಭೂರಿ ತ್ವಯಾ ಸೀತಾಪತೇರ್ಮುಹುಃ  
 || ೩ ||

ಗುರ್ವರ್ಥೇ ತ್ವಕ್ತರಾಚ್ಯೋ ವ್ಯಚರದನುವನಂ  
 ಪದ್ಮಪದ್ಮಾಂ ಪ್ರಿಯಾಯಾಃ  
 ಪಾಣಿಸ್ಪರ್ಶಾಕ್ಷಮಾಭ್ಯಾಂ ಮೃಜಿತಪಥರುಚೋ-  
 ಯೋ ಹರೀಂದ್ರಾನುಜಾಭ್ಯಾಮ್ |

ಅದಕ್ಕಾಗಿ ನಾನು ಈಗ ಈ ವಿಷಯಗಳಲ್ಲಿ ರಮಿಸುವುದಿಲ್ಲ. ಇದಾದರೋ ಮಾಯೆಯ ಆಟವಾಗಿದೆ. ಆಕಾಶದಲ್ಲಿ ಕಂಡು ಬರುವ ಮಿಡ್ಡೆಯಾದ ಗಂಧರ್ವನಗರಕ್ಕಿಂತ ಹೆಚ್ಚಿನ ಅಸ್ತಿತ್ವ ಇವುಗಳಿಗಿಲ್ಲ. ಇವುಗಳಾದರೋ ಅಜ್ಞಾನವಶದಿಂದಲೇ ಚಿತ್ತದಲ್ಲಿ ನೆಲೆಸಿವೆ. ಪ್ರಪಂಚದ ನಿಜವಾದ ಕರ್ತೃವಾದ ಭಗವಂತನ ಧ್ಯಾನದಲ್ಲಿ ಲೀನನಾಗಿ, ವಿಷಯಗಳನ್ನು ಬಿಟ್ಟು ಕೇವಲ ಅವನನ್ನೇ ಶರಣು ಹೊಂದುತ್ತೇನೆ. || ೪೭ || ಪರೀಕ್ಷಿತನೇ ! ಭಗವಂತನು ಖಿಟ್ಟಾಂಗನ ಬುದ್ಧಿಯನ್ನು ಮೊದಲಿಂದಲೇ ತನ್ನತ್ತ ಸೆಳೆದು ಕೊಂಡಿದ್ದನು. ಇದರಿಂದ ಅವನು ಅಂತ್ಯಸಮಯದಲ್ಲಿ ಇಂತಹ ನಿಶ್ಚಯ ಮಾಡಲು ಸಾಧ್ಯವಾಯಿತು. ಈಗ ಅವನು ಶರೀರಾದಿ ಅನಾತ್ಮ ಪದಾರ್ಥಗಳಲ್ಲಿದ್ದ ಅಜ್ಞಾನ ಮೂಲವಾದ ಆತ್ಮ ಭಾವವನ್ನು ಪರಿತ್ಯಜಿಸಿ ತನ್ನ ವಾಸ್ತವಿಕ ಆತ್ಮ ಸ್ವರೂಪದಲ್ಲಿ ಸ್ಥಿತನಾದನು. || ೪೮ || ಆ ಸ್ವರೂಪವು ಸಾಕ್ಷಾತ್ ಪರಬ್ರಹ್ಮವಾಗಿದೆ. ಅದು ಸೂಕ್ಷ್ಮಕೃಷ್ಣ ಸೂಕ್ಷ್ಮವಾಗಿದ್ದು ಶೂನ್ಯದಂತೆ ಇದೆ. ಆದರೆ ಅದು ಶೂನ್ಯವಲ್ಲ ಪೂರ್ಣ, ಪರಮಸತ್ಯವಾಗಿದೆ. ಪರಮ ಭಕ್ತರು ಅದನ್ನೇ 'ಭಗವಾನ್ ವಾಸುದೇವ' ಎಂಬ ಹೆಸರಿನಿಂದ ವರ್ಣಿಸುತ್ತಾ ಇರುವರು. || ೪೯ ||

ಶ್ರೀಶುಕಮಹಾಮುನಿಗಳು ಹೇಳುತ್ತಾರೆ - ಎಲೈ ಪರೀಕ್ಷಿತನೇ ! ಖಿಟ್ಟಾಂಗನಿಗೆ ದೀರ್ಘಬಾಹು ಎಂಬ ಪುತ್ರನಿದ್ದನು. ಅವನಿಂದ ಪರಮಯಶಸ್ವೀ ರಘು ಜನಿಸಿದನು. ರಘುವಿನಿಂದ ಅಜನೂ, ಅಜನಿಂದ ದಶರಥ ಮಹಾರಾಜನು ಜನಿಸಿದನು. || ೧ || ದೇವತೆಗಳ ಪ್ರಾರ್ಥನೆಯಂತೆ ಸಾಕ್ಷಾತ್ ಪರಬ್ರಹ್ಮ ಪರಮಾತ್ಮನಾದ ಭಗವಾನ್ ಶ್ರೀಹರಿಯು ತನ್ನ ಅಂಶಾಂಶಗಳಿಂದ ನಾಲ್ಕು ರೂಪಗಳನ್ನು ಧರಿಸಿ ದಶರಥಮಹಾರಾಜನಿಗೆ ಪುತ್ರರೂಪನಾದನು. ಅವರ ಹೆಸರು - ರಾಮ, ಲಕ್ಷ್ಮಣ, ಭರತ ಮತ್ತು ಶತ್ರುಘ್ನ ಎಂಬುದಾಗಿದ್ದವು. || ೨ || ಪರೀಕ್ಷಿತನೇ ! ಸೀತಾಪತಿ ಭಗವಾನ್ ಶ್ರೀರಾಮನ ಚರಿತ್ರೆಯಾದರೋ ತತ್ತ್ವದರ್ಶಿಗಳಾದ ಋಷಿಗಳು ಬಹಳವಾಗಿ ವರ್ಣಿಸಿರುವರು. ನೀನು ಅದನ್ನು ಅನೇಕಬಾರಿ ಕೇಳಿಯೂ ಇರುವೆ. || ೩ ||

ಭಗವಂತನಾದ ಶ್ರೀರಾಮನು ತನ್ನ ತಂದೆ ದಶರಥನ ವಾಕ್ಯವನ್ನು ಸತ್ಯವಾಗಿಸಲು ರಾಜ್ಯಸಿಂಹಾಸನವನ್ನು ಪರಿತ್ಯಜಿಸಿ ಕಾಡಾಡಿಯಾಗಿ ಸಂಚರಿಸಿದನು. ಪರಮ ಸುಕುಮಾರಿಯಾದ ಜಾನಕಿಯ ಕರಸ್ಪರ್ಶವನ್ನೂ ಸಹಿಸದಷ್ಟು ಸುಕೋಮಲವಾಗಿದ್ದವು ಶ್ರೀರಾಮಚಂದ್ರನ ಚರಣಗಳು. ಅಂತಹ ಚರಣಕಮಲಗಳು ವನದಲ್ಲಿ ಸಂಚರಿಸು